



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

|                        |  |                    |
|------------------------|--|--------------------|
| ಭಾಗ - ೪ಎ<br>Part - IVA | ಬೆಂಗಳೂರು, ಗುರುವಾರ, ೨೪, ಜುಲೈ, ೨೦೨೫ ( ಶ್ರಾವಣ ,೦೨, ಶಕವರ್ಷ, ೧೯೪೭)<br>BENGALURU, THURSDAY, 24, JULY, 2025 ( SHRAVANA , 02, SHAKAVARSHA, 1947) | ನಂ. ೪೦೮<br>No. 408 |
|------------------------|--|--------------------|

## GOVERNMENT OF KARNATAKA

No: EP 211 SLB 2025

Karnataka Government Secretariat,  
M.S. Building,  
Bangalore, dated:24.07.2025

### NOTIFICATION

In exercise of the powers conferred by section 26 read with section 27 of the Karnataka School Examination and Assessment Board Act, 1966 (Karnataka Act No. 16 of 1966), the Karnataka School Examination and Assessment Board with approval of the State Government hereby makes the following draft amendments to the Karnataka Secondary Education and Examination Board First Regulations, 1966, for the information of all the persons likely to be affected thereby and notice is hereby given that the said draft will be taken into consideration after the expiry of 15 days from the date of its publication in the Official Gazette.

Any objection or suggestion which may be received by the Board from any person with respect to the said draft before the expiry of the period specified above, will be considered by the Board. Objections and suggestions may be addressed to the Chairman, Karnataka School Examination and Assessment Board, 3rd floor, 6th cross, Malleshwaram, Bengaluru-560003.

### DRAFT RULES

- Title and commencement.** These regulations may be called the Karnataka Secondary Education Examination Board First Regulations (Amendment) 2025.
- Amendment of Annexure III.** In the Karnataka Secondary Education Examination Board First Regulations, 1966, in Annexure III,-  
(i) For rule 16 and the entries relating thereto, the following shall be substituted, namely:-

"16. Candidates shall secure an average of 33% marks in internal assessment and external examination combined and shall be declared pass if they secure at least 206 marks out of a total of 625 marks, including at least 30% marks in each subject out of the total marks of the respective subject.";

By order and in the name of  
Governor of Karnataka,

(S. Prakasha)  
Under Secretary to Government  
(Secondary)  
Department of School Education and Literacy

### ಕರ್ನಾಟಕ ಸರ್ಕಾರ

ಸಂಖ್ಯೆ: ಇಪಿ 211 ಎಸ್‌ಎಲ್‌ಬಿ 2025

ಕರ್ನಾಟಕ ಸರ್ಕಾರ ಸಚಿವಾಲಯ,  
ಬಹುಮಹಡಿಗಳ ಕಟ್ಟಡ,  
ಬೆಂಗಳೂರು, ದಿನಾಂಕ:24.07.2025

### **ಅಧಿಸೂಚನೆ**

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 16) ಸೆಕ್ಷನ್ 26 ಮತ್ತು ಸೆಕ್ಷನ್ 27 ರ ಮೂಲಕ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ಕರ್ನಾಟಕ ಸರ್ಕಾರದ ಅನುಮೋದನೆ ಮೇರೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೊದಲ ನಿಯಮಾವಳಿಗಳು, 1966ಗೆ ಕೆಳಗಿನಂತೆ ಕರಡು ತಿದ್ದುಪಡಿ ನಿಯಮಗಳನ್ನು ಪ್ರಕಟಿಸಲಾಗಿರುತ್ತದೆ. ಇದರಿಂದ ಪರಿಣಾಮ ಬೀರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಮತ್ತು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ಅವಧಿ ಮುಗಿದ ನಂತರ ಸದರಿ ಕರಡು ನಿಯಮಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸೂಚನೆ ನೀಡಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಸದರಿ ಕರಡಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯಿಂದ ಮಂಡಳಿಗೆ ಸ್ವೀಕೃತವಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ಮಂಡಳಿಯು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, 3 ನೇ ಮಹಡಿ, 6 ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ಸಲ್ಲಿಸಬಹುದು.

### **ಕರಡು ನಿಯಮಗಳು**

1. **ಶೀರ್ಷಿಕೆ ಮತ್ತು ಪ್ರಾರಂಭ.** ಈ ನಿಯಮಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಗಳು (ತಿದ್ದುಪಡಿ) 2025 ಎಂದು ಕರೆಯತಕ್ಕದ್ದು.
2. **ಅನುಬಂಧ III ರ ತಿದ್ದುಪಡಿ.** ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮೊದಲ ನಿಯಮಾವಳಿಗಳು, 1966, ಅನುಬಂಧ III ರಲ್ಲಿ,-

(i) ನಿಯಮ 16 ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳಿಗೆ, ಈ ಕೆಳಗಿನಂತೆ ಪ್ರತಿಯೋಜಿಸತಕ್ಕದ್ದು,

"16. ಅಭ್ಯರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಸರಾಸರಿ 33% ಅಂಕಗಳನ್ನು ಪಡೆದು, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಗಳಿಸಿದಲ್ಲಿ ಮತ್ತು ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ.";

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಎಸ್. ಪ್ರಕಾಶ)

ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರೌಢ)  
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ